

ಶ್ರೀ ರಘೋತ್ತಮತೀರ್ಥರು

(ಭಾವಬೋಧಕಾರರು)



ಭಾವಬೋಧಕೃತಂ ಸೇವೇ ರಘೋತ್ತಮಮಹಾಗುರುಮ್ |

ಯಚ್ಚಿಷ್ಯಶಿಷ್ಯಶಿಷ್ಯಾದ್ಯಾಷ್ಟಪ್ಪಣ್ಯಾಚಾರ್ಯ ಸಂಜ್ಞಿತಾಃ ||

ಶ್ರೀವ್ಯಾಸರಾಜರ ತಾತ್ಪರ್ಯಚಂದ್ರಿಕಾಗ್ರಂಥದ ಹಿರಿಮೆಯನ್ನು ಮೊದಲ ಬಾರಿಗೆ ಗುರುತಿಸಿ, ಅದನ್ನು ತಮ್ಮ ತತ್ತ್ವಪ್ರಕಾಶಿಕಾಭಾವಬೋಧದಲ್ಲಿ ಉಲ್ಲೇಖಿಸಿರುವ ಮೂಲಕ ಅದರ ಮಹತ್ವದ ಅರಿವು ವಿದ್ವತ್ಪ್ರಪಂಚಕ್ಕೆ ಆಗಲು ಕಾರಣರಾದವರಲ್ಲಿ ಪ್ರಥಮರು ಎಂಬುದೂ ಸಹ ಅವರ ಮೈಶಿಷ್ಟ್ಯ. ಚಂದ್ರಿಕೆಯನ್ನು ಉಲ್ಲೇಖಿಸುತ್ತಲೇ ಸೂತ್ರ, ಭಾಷ್ಯ ಹಾಗೂ ಟೀಕೆಗಳ ಚಿಂತನೆಯ ಬಗ್ಯೆ ಹೊಸ ಹೊಳವುಗಳನ್ನು ನೀಡಿದ್ದು ಇವರ ಮತ್ತೊಂದು ಸಾಧನೆ.



ರಘೋತ್ತಮರಿಂದ ಶ್ರೀರಂಗದಲ್ಲಿ ಪ್ರತಿಷ್ಠಾಪಿಸಲ್ಪಟ್ಟ ಪ್ರಾಣದೇವರು

ಮಹಿಮೆಗಳು -

೧. ಯುದ್ಧದಲ್ಲಿ ಪರಾಭವಗೊಂಡು ರಾಜ್ಯಭ್ರಷ್ಟನಾದ ಹಿಂದೂ ಮಾಂಡಲಿಕನೊಬ್ಬ ಇವರ ಮಂತ್ರಾಕ್ಷತೆಯಿಂದಾಗಿ ಪುನಃ ಜಯಶೀಲನಾಗಿ ರಾಜ್ಯವನ್ನು ಹೊಂದಿದ.
೨. ಆನೆಗೊಂದಿ ಪ್ರಾಂತ್ಯದಲ್ಲಿ ಹುಟ್ಟುಮೂಕನಾದ ಅಂಬಿಗನೊಬ್ಬನು ಪ್ರಾರ್ಥಿಸಿಕೊಂಡಾಗ ಅವನಿಗೆ ಕಮಂಡಲೋದಕವನ್ನು ನೀಡಿ, ಆ ಮೂಲಕ ಮಾತು ಬರುವಂತೆ ಅನುಗ್ರಹಿಸಿದರು. ಇಂದಿಗೂ ಅವರ ವೃಂದಾವನದ ಬಳಿ ಭಕ್ತಿಯಿಂದ ಸೇವಿಸಿ, ಮೂಕತ್ವ ಕಳೆದುಕೊಂಡ ಜನರ ಸಂಖ್ಯೆ ಗಣನೀಯವಾಗಿಯೇ ಇದೆ.
೩. ಒಮ್ಮೆ ಗೃಹಸ್ಥನೊಬ್ಬ ತನ್ನ ವಿಚಿತ್ರ ಸಂಕಟವೊಂದನ್ನು ನಿರೂಪಿಸಿಕೊಂಡನಂತೆ. ಅವನಿಗೆ ಹುಟ್ಟಿದ ಮಕ್ಕಳೆಲ್ಲ ಸಾಯುವುದು ಒಂದು ಸಂಕಟವಾದರೆ, ಆ ಸಂಕಟ ತಾಳದೆ, ಆತನ ಪತ್ನಿ ಬುದ್ಧಿಭ್ರಮಣೆ ಹೊಂದಿದ್ದು ಮತ್ತೊಂದು ಸಂಕಟವಾಯಿತು. ಗುರುಗಳ ಪ್ರಸಾದ ದೊರೆಯುವುದು ಕಷ್ಟ. ಗುರುಪ್ರಸಾದವಾದ ಮೇಲೆ ಕಾರ್ಯಸಿದ್ಧಿಗೆ ವಿಳಂಬ ಬೇಕಿಲ್ಲ. ಇಲ್ಲಿ ಆದದ್ದೂ ಹಾಗೆಯೇ. ಅವರು ಅನುಗ್ರಹಿಸಿದ ಮಂತ್ರಾಕ್ಷತೆಯ ಪ್ರಭಾವದಿಂದ ಅವಳ ಬುದ್ಧಿ ಸರಿಹೋದದ್ದು ಮಾತ್ರವಲ್ಲದೆ, ದೀರ್ಘಾಯುಷಿಯಾದ ಪುತ್ರನೂ ಜನಿಸಿದ.
೪. ೧೯ನೇ ಶತಮಾನದಲ್ಲಿ ಅಂಜಲಿ ಆಚಾರ್ಯರೆಂಬವರು ಪಾಶ್ಚಾತ್ಯವಾಯವಿಗೇ ಪೀಡಿತಾರಾದರು. ಅವರು ತಿರುಪತಿಯಲ್ಲಿ ಶ್ರೀನಿವಾಸನನ್ನು ಸೇವಿಸಿ, ತಿರುಕ್ಕೋಯಿಲೂರಿನತ್ತ ಪ್ರಯಾಣ ಬೆಳೆಸಿದರು. ಮಾರ್ಗಮಧ್ಯದಲ್ಲಿ ಅವರಿಗೆ ಪ್ರಾಣಾಪಾಯದ ಸೂಚನೆ ಒದಗಿ, ಭಕ್ತಿಯಿಂದ ಪ್ರಾರ್ಥಿಸಲು ನಿರ್ವಿಘ್ನವಾಗಿ ಪ್ರಯಾಣ ಸಾಗಿ, ಮುಂದೆ ತಿರುಕ್ಕೋಯಿಲೂರನ್ನೂ ಸೇರಿ, ಬೃಂದಾವನ ಸೇವೆಯಿಂದ ಪಾಶ್ಚಾತ್ಯಾಯವಿನಿಂದ ಮುಕ್ತರಾಗಿ, ದೀರ್ಘಕಾಲ ಸಾರ್ಥಕ ಬಾಳನ್ನು ಬಾಳಿದರು.
೫. ಬ್ರಿಟೀಷರ ಕಾಲದಲ್ಲಿ ಅಧಿಕಾರಿಯೊಬ್ಬ ದಕ್ಷಿಣಪಿನಾಕಿನೀ ಸೇತುವೆಯ ವಿಸ್ತರಣೆಕಾರ್ಯಕ್ಕಾಗಿ ವೃಂದಾವನದ ಜಾಗವನ್ನು ವಶಪಡಿಸಿಕೊಳ್ಳಲು ಪ್ರಯತ್ನಿಸಿದಾಗ ಅವನಿಗೆ ಸ್ವಪ್ನದರ್ಶನವಿತ್ತು, ಆ ಕ್ರಮವನ್ನು ಅಲ್ಲಿಗೇ ನಿಲ್ಲಿಸಲು ಸೂಚಿಸಿದರಂತೆ. ಬೆರಗಾದ ಅವನು ಹಾಗೆಯೇ ಮಾಡಲು ಸಂತತಿಹೀನನಾಗಿದ್ದ ಅವನು ಪುತ್ರಸಂತಾನ ಪಡೆದು ಸುಖಿಯಾದನಂತೆ.
೬. ರಘೋತ್ತಮರನ್ನು ನಿಂದಿಸಿದ ಒಬ್ಬನು ಬಿದ್ದು ನಾಲಿಗೆ ಕತ್ತರಿಸಿಕೊಂಡು ಮೃತ್ಯುಭಯಕ್ಕೆ ತುತ್ತಾಗುವ ಸನ್ನಿವೇಶ ಬಂದಾಗ, ಪಶ್ಚಾತ್ತಾಪ ಪಟ್ಟು, ವೃಂದಾವನದ ಸೇವೆಗೆ ತೊಡಗಲು, ನಾಲಿಗೆ ಪುನಃ ಅಂಟಿಕೊಂಡು, ಮುಂಚಿನಂತಾದ ಘಟನೆ ತುಂಬಾ ಪ್ರಸಿದ್ಧವಾದುದು.

ಆಧಾರ - ಡಾ|| ವ್ಯಾಸನಕೆರೆ ಪ್ರಭಂಜನಾಚಾರ್ಯರ “ಶ್ರೀರಘೋತ್ತಮತೀರ್ಥರು”